ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ : 742

ಸದಸ್ಯರ ಹೆಸರು : ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು)

ಉತ್ತರಿಸುವವರು : ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವರು

ಉತ್ತರಿಸುವ ದಿನಾಂಕ : 05.03.2021

ಕ್ರ. ಸಂ	ಪ್ರಶ್ನೆ	ಉತ್ತರ
ಅ)	ಮಹಿಳಾ ಆಯೋಗದಲ್ಲಿ ಅಕ್ರಮಗಳು ನಡೆಯುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆಯೇ;	ದಿನಾಂಕ:03.10.1996 ರಿಂದ ಮಹಿಳಾ ಆಯೋಗವು ಕಾರ್ಯನಿರ್ವಹಿಸುತ್ತಿದೆ. ಅಲ್ಲಿಂದ ಇಲ್ಲಿಯವರೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದಲ್ಲಿ ಅಕ್ರಮಗಳು ನಡೆದಿರುವ ಕುರಿತು ಗಮನಕ್ಕೆ ಬಂದಿರುವುದಿಲ್ಲ. ಆದರೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗದಲ್ಲಿ ನಡೆಯಲಾಗಿದೆ ಎಂದು ದಿನಾಂಕ: 23.02.2021 ರಂದು ದೃಶ್ಯ ಮಾಧ್ಯಮದಲ್ಲಿ ಬಿತ್ತರವಾಗಿರುವ ಸುದ್ದಿಯು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಆ)	ಅಕ್ರಮಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ನೌಕರರುಗಳ ವಿರುದ್ಧ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರ ಒದಗಿಸುವುದು?	ದೃಶ್ಯ ಮಾಧ್ಯಮದಲ್ಲಿ ಬಿತ್ತರವಾದ ಸುದ್ದಿಯು ಸತ್ಯವೆಂದು ದೃಢಪಟ್ಟಲ್ಲಿ ಸಂಬಂಧಿಸಿದವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು

ಸಂ. ಮಮಇ 78 ಎಸ್‌ಜೆಡಿ 2021

(ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ)
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ
ವಿಕಲಚೇತನರ ಮತ್ತು ಹಿರಿಯ ನಾಗರಿಕರ
ಸಬಲೀಕರಣ ಇಲಾಖಾ ಸಚಿವರು.